

ಸಾಕ್ಷಿಗೆ ದಿನಾಂಕ: 24.11.2025 ರಂದು ಪ್ರಮಾಣ ಮಾಡಿಸಲಾಯಿತು.

ಮುಂದುವರೆದ ಮುಖ್ಯ ವಿಚಾರಣೆ: ಶ್ರೀ. ಕೆ.ಕೆ.ಎನ್. ವಕೀಲರಿಂದ:

ಅಸಲು ದಾವಾ ಸಂಖ್ಯೆ 151/2011 ರ ವಾದ ಪತ್ರವನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.1 ಎಂದು, ಅಸಲು ದಾವಾ ಸಂಖ್ಯೆ 151/2011ರ ಪಿಡೆಬ್ಲ್ಯೂ-1 ರವರ ಪಾಟೀ ಸವಾಲನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.2 ಎಂದು, ಅಸಲು ದಾವಾ ಸಂಖ್ಯೆ 151/2011 ರ ಪಿಡೆಬ್ಲ್ಯೂ-2 ರವರ ಮುಖ್ಯ ಮತ್ತು ಪಾಟೀ ಸವಾಲನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.3 ಎಂದು, ದಿ.12.09.1959ರ ಕ್ರಯಪತ್ರದ ದೃಢೀಕೃತ ನಕಲನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.4 ಎಂದು, ದಿ.30.09.1987ರ ದಾನ ಪತ್ರದ ದೃಢೀಕೃತ ನಕಲನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.5 ಎಂದು, 2002-03 ನೇ ಸಾಲಿನ ಸ್ವಯಂ ಆಸ್ತಿ ತೆರಿಗೆ ಘೋಷಣೆ ವಿವರವನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.6 ಎಂದು, ಎರಡು ಕಂದಾಯ ರಶೀದಿಗಳನ್ನು ಹಾಜರುಪಡಿಸಿದ್ದು, ಅವುಗಳನ್ನು ಒಟ್ಟಾಗಿ ಅದನ್ನು ನಿ.ಪಿ.7 ಎಂದು, ದಿ.01.12.2017ರ ದಾನ ಪತ್ರದ ದೃಢೀಕೃತ ನಕಲನ್ನು ಹಾಜರುಪಡಿಸಿದ್ದು ನಿ.ಪಿ.8 ಎಂದು, ಮೀನಾ ಮತ್ತು ನಾಗರತ್ನವರ ಹೆಸರಿನಲ್ಲಿರುವ ನಮೂನೆ-3ರ ದೃಢೀಕೃತ ನಕಲನ್ನು ಹಾಜರುಪಡಿಸಿದ್ದು ನಿ.ಪಿ.9 ಎಂದು, ಮಂಜುನಾಥ್ ರವರ ಹೆಸರಿನಲ್ಲಿರುವ ನಮೂನೆ -3 ರ ದೃಢೀಕೃತ ನಕಲನ್ನು ಹಾಜರುಪಡಿಸಿದ್ದು, ಅದನ್ನು ನಿ.ಪಿ.10 ಎಂದು, 2011-12 ನೇ ಸಾಲಿನ ಆಸ್ತಿ ತೆರಿಗೆ ಪಟ್ಟಿಯನ್ನು ಹಾಜರುಪಡಿಸಿದ್ದು , ಅದನ್ನು ನಿ.ಪಿ.11 ಎಂದು ಗುರುತಿಸಲಾಯಿತು.

(ವಾದಿ ಪರ ಪಕೀಲರ ಕೋರಿಕೆಯ ಮೇರೆಗೆ ಮುಂದುವರೆದ ಮುಖ್ಯ ವಿಚಾರಣೆಗೆ ಕಾಲಾವಕಾಶ ನೀಡಲಾಯಿತು)

(ನನ್ನ ಉಕ್ತ ಲೇಖನಕ್ಕೆ ಬೆರಳಚ್ಚು ಮಾಡಲಾಯಿತು)

ಓ ಹೇ ಕೇ ಸ ಇ ಒ.

1 ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು
ಮತ್ತು ಪ್ರ.ದ.ನ್ಯಾ.ದಂ. ತಿ.ನರಸೀಪುರ.